



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೩ Part - III	ಬೆಂಗಳೂರು, ಮಂಗಳವಾರ, ೧೦, ಜೂನ್, ೨೦೨೫(ಜ್ಯೇಷ್ಠ, ೨೦, ಶಕವರ್ಷ, ೧೯೪೭) BENGALURU, TUESDAY, 10, JUNE, 2025(JYAISTHA, 20, SHAKAVARSHA, 1947)	ನಂ. ೩೫೩ No.353
-----------------------	---	-------------------

ಕರ್ನಾಟಕ ಸರ್ಕಾರ

ಅಧಿಸೂಚನೆ

ಸಂಖ್ಯೆ:ನಅಇ 61 ಎಂಎಲ್ಆರ್ 2022, ಬೆಂಗಳೂರು, ದಿನಾಂಕ: 10/06/2025.

ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ-11 ರನ್ವಯ (Karnataka Act 22 of 1964) ಹಾಗೂ ಸರ್ಕಾರದ ಅಧಿಸೂಚನೆ ಸಂಖ್ಯೆ: ಸಂವ್ಯಾಇ 13 ಶಾಸನ 2012, ಬೆಂಗಳೂರು, ದಿನಾಂಕ 30/08/2012 ರನ್ವಯ (Karnataka Act No. 32 of 2012) ಹಾಗೂ ಸರ್ಕಾರದ ಮಾರ್ಗಸೂಚಿ ಸಂಖ್ಯೆ:ನಅಇ 240 ಎಂಎಲ್ಆರ್ 2013, ದಿನಾಂಕ 18/12/2013 ಹಾಗೂ ತಿದ್ದುಪಡಿ ಆದೇಶ ಸಂಖ್ಯೆ:ನಅಇ 21 ಎಂಎಲ್ಆರ್ 2016, ದಿನಾಂಕ 09/02/2016ರಲ್ಲಿ ಸ್ಪಷ್ಟಪಡಿಸಿರುವಂತೆ, ಸರ್ಕಾರವು ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ 2011ರ ಜನಗಣತಿಯನ್ನಾಧರಿಸಿ, ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಪಟ್ಟಣ ಪಂಚಾಯಿತಿಗೆ ವಾರ್ಡುವಾರು ಮೀಸಲಾತಿ ನಿಗದಿಪಡಿಸಿ ಪ್ರಾಥಮಿಕ ಅಧಿಸೂಚನೆಯನ್ನು ಕರ್ನಾಟಕ ರಾಜ್ಯ ಪತ್ರ ಭಾಗ-III, ದಿನಾಂಕ 02/01/2025ರಂದು ಪ್ರಕಟಿಸಿ ಇದರಿಂದ ಬಾಧಿತರಾಗಬಹುದಾದ ವ್ಯಕ್ತಿಗಳಿಂದ ಸದರಿ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ 07 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಲಿಖಿತ ಮೂಲಕ ಸಲ್ಲಿಸಲು ಆಹ್ವಾನಿಸಲಾಗಿತ್ತು.

ಸದರಿ ರಾಜ್ಯ ಪತ್ರವನ್ನು ಪ್ರಕಟಿಸಿದ ದಿನಾಂಕದಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲಾಗಿದೆ.

ನಿಗದಿತ ಅವಧಿಯಲ್ಲಿ ಸ್ವೀಕೃತವಾದ ಸಲಹೆ/ಆಕ್ಷೇಪಣೆಗಳನ್ನು ಪರಿಗಣಿಸಲಾಗಿದೆ.

ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ-11ರನ್ವಯ (Karnataka Act 22 of 1964) ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರವು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಪಟ್ಟಣ ಪಂಚಾಯಿತಿಗೆ ವಾರ್ಡುಗಳ ಮೀಸಲಾತಿಯನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ.

1. ಕಡಬ ಪಟ್ಟಣ ಪಂಚಾಯಿತಿ ವಾರ್ಡುಗಳ ಸಂಖ್ಯೆ: 13 (ಹದಿಮೂರು)
2. ಪ್ರತಿ ವಾರ್ಡಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗಿದೆ.
3. ಪ್ರತಿ ವಾರ್ಡಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗ/ ಸಾಮಾನ್ಯ ಸ್ಥಾನವನ್ನು ಮತ್ತು ಆಯಾ ವರ್ಗದ ಮಹಿಳೆಯರ ಸ್ಥಾನವನ್ನು ಅನುಬಂಧದ ಕಲಂ 3 ರಲ್ಲಿ ನಿಗದಿಪಡಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ
ಮತ್ತು ಅವರ ಹೆಸರಿನಲ್ಲಿ

(ಟಿ.ಮಂಜುನಾಥ)

ಸರ್ಕಾರದ ಅಧೀನ ಕಾರ್ಯದರ್ಶಿ
ನಗರಾಭಿವೃದ್ಧಿ ಇಲಾಖೆ

ಅಧಿಸೂಚನೆ ಸಂಖ್ಯೆ:ನಅಇ 61 ಎಂಎಲ್‌ಆರ್ 2022, ದಿನಾಂಕ: 10/06/2025 ರ ಅನುಬಂಧ

ಕಡಬ ಪಟ್ಟಣ ಪಂಚಾಯಿತಿ

ಕ್ರಮ ಸಂಖ್ಯೆ	ವಾರ್ಡ್ ಸಂಖ್ಯೆ ಮತ್ತು ಹೆಸರು	ನಿಗದಿಪಡಿಸಲಾದ ಮೀಸಲಾತಿ
(1)	(2)	(3)
1	1 - ಕಳಾರ	ಹಿಂದುಳಿದ ವರ್ಗ-ಎ (ಮಹಿಳೆ)
2	2 - ಕೋಡಿಯೆಲು	ಪರಿಶಿಷ್ಟ ಜಾತಿ (ಮಹಿಳೆ)
3	3 - ಪನ್ಯ	ಸಾಮಾನ್ಯ
4	4 - ಬೆದ್ರಾಜೆ	ಸಾಮಾನ್ಯ
5	5 - ಮಾಲೇಶ್ವರ	ಹಿಂದುಳಿದ ವರ್ಗ-ಎ
6	6 - ಕಡಬ	ಸಾಮಾನ್ಯ (ಮಹಿಳೆ)
7	7 - ಪಣೆಮಜಲು	ಹಿಂದುಳಿದ ವರ್ಗ-ಬಿ
8	8 - ಪಿಜಕಳ	ಸಾಮಾನ್ಯ
9	9 - ಮೂರಾಜೆ	ಹಿಂದುಳಿದ ವರ್ಗ-ಎ
10	10 - ದೊಡ್ಡಕೊಪ್ಪ	ಸಾಮಾನ್ಯ (ಮಹಿಳೆ)
11	11 - ಕೋಡಿಂಬಾಳ	ಸಾಮಾನ್ಯ (ಮಹಿಳೆ)
12	12 - ಮಜ್ಜಾರು	ಪರಿಶಿಷ್ಟ ಜಾತಿ
13	13 - ಪುಳಿಕುಕ್ಕು	ಪರಿಶಿಷ್ಟ ಪಂಗಡ

(ಟಿ.ಮಂಜುನಾಥ)

ಸರ್ಕಾರದ ಅಧೀನ ಕಾರ್ಯದರ್ಶಿ
ನಗರಾಭಿವೃದ್ಧಿ ಇಲಾಖೆ